



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ - ೧೫೫ Volume - 155	ಬೆಂಗಳೂರು, ಗುರುವಾರ, ೨೪, ಸೆಪ್ಟೆಂಬರ್, ೨೦೨೦ (ಅಶ್ವಯುಜ , ೦೨, ಶಕವರ್ಷ ೧೯೪೨) BENGALURU, THURSDAY, 24, SEPTEMBER, 2020 (ASHWAYUJA, 02, SHAKAVARSHA, 1942)	ಸಂಚಿಕೆ ೩೯ Issue 39
-----------------------------	--	-----------------------

ಭಾಗ ೨

ನೇಮಕಗಳು, ಸ್ಥಳ ನೇಮಕಗಳು, ವರ್ಗಾವಣೆಗಳು, ರಜೆ ಮತ್ತು ಅಧಿಕಾರಗಳು,

ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಸೂಚನೆಗಳು

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 27 ಸೇಲೋಯು 2020

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸಸೌಧ,
ಬೆಂಗಳೂರು, ದಿನಾಂಕ:08.09.2020

ಅಧಿಸೂಚನೆ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು(ವಿಚಾರಣೆಗಳು) ಹುದ್ದೆಗೆ ಶ್ರೀ ಕೆ.ಅಮರನಾರಾಯಣ ಮತ್ತು ಶ್ರೀಮತಿ ಹೆಚ್.ಜಿ.ವಿಜಯಕುಮಾರಿ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರುಗಳನ್ನು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 15(1)(ಎ)ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮರು ನೇಮಕಾತಿ ಮಾಡಿ ಆದೇಶಿಸಿದೆ. ಸದರಿಯವರುಗಳ ನೇಮಕಾತಿ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

ಮುಂದುವರೆದು, ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ 'ಅಪರ ನಿಬಂಧಕರು (ವಿಚಾರಣೆಗಳು)' ಹುದ್ದೆಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಎಸ್.ರೇಣುಕಾಪ್ರಸಾದ್, ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ಇವರ ಸೇವಾವಧಿಯನ್ನು ಹಾಲಿ ಜಾರಿಯಲ್ಲಿರುವ ಷರತ್ತು ಮತ್ತು ನಿಬಂಧನೆಗಳೊಂದಿಗೆ ದಿನಾಂಕ:20.04.2020 ರಿಂದ 27.05.2020ರ ಅವಧಿಗೆ ಮುಂದುವರೆಸಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಆಂಜನಮೂರ್ತಿ)
ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಜಾಗೃತ ವಿಭಾಗ).

PR-105

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 81 ಸೇಲೋಯು 2020

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸಸೌಧ,
ಬೆಂಗಳೂರು, ದಿನಾಂಕ: 19.09.2020.

ಅಧಿಸೂಚನೆ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಸಹಾಯಕ ನಿಬಂಧಕರು (ಆಡಳಿತ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಟಿ.ವೆಂಕಟೇಶಮೂರ್ತಿ, ಇವರ ಜನ್ಮ ದಿನಾಂಕವು 03.06.1961 ಆಗಿದ್ದು, ಸದರಿಯವರು ದಿನಾಂಕ: 02.06.2021 ರಂದು 60 ವರ್ಷಗಳ ವಯಸ್ಸನ್ನು ಪೂರೈಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ ನಿಯಮಗಳು, 1958 ರ ನಿಯಮ 95(1)ರ ಪ್ರಕಾರ ಅವರು ಸರ್ಕಾರಿ ಸೇವೆಯಿಂದ 60 ವರ್ಷಗಳ ವಯಸ್ಸನ್ನು ಪೂರೈಸಿದ ತಿಂಗಳ ಕೊನೆಯ ದಿನಾಂಕವಾದ 30.06.2021 ರ ಅಪರಾಹ್ನದಂದು ವಯೋನಿವೃತ್ತಿ ಹೊಂದಲು ಸರ್ಕಾರದ ಅನುಮತಿ ನೀಡಲಾಗಿದೆ

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಆಂಜನಮೂರ್ತಿ)
ಸರ್ಕಾರದ ಅಧೀನ ಕಾರ್ಯದರ್ಶಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಜಾಗೃತ ವಿಭಾಗ)

PR-106